

## ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ



### ಗಂಗಾ ಕಲ್ಯಾಣ ಯೋಜನೆ-ತೆರೆದ ಬಾವಿ

- ಈ ಯೋಜನೆಯಡಿ ತೆರೆದ ಬಾವಿಯನ್ನು ನಿರ್ಮಿಸಿ, ಪಂಪ್ ಸೆಟ್ ಅಳವಡಿಸಿ ಘಟಕವನ್ನು ವಿದ್ಯುದೀಕರಣಗೊಳಿಸಲಾಗುವುದು.

ಘಟಕ ವೆಚ್ಚ	ರೂ.2.00 ಲಕ್ಷ.
ಸಹಾಯಧನ	ರೂ.1.50 ಲಕ್ಷ
ಅವಧಿಸಾಲ	ರೂ. 0.50 ಲಕ್ಷ (ಶೇ.6 ರ ಸರಳಬಡ್ಡಿ ದರದಲ್ಲಿ 16 ಅರ್ಧ ವಾರ್ಷಿಕ ಕಂತುಗಳಲ್ಲಿ ನಿಗಮಕ್ಕೆ ಮರುಪಾವತಿ ಮಾಡಬೇಕು.)

### ಸೌಲಭ್ಯ ಪಡೆಯಲು ಅರ್ಜಿದಾರರಿಗೆ ಇರಬೇಕಾದ ಅರ್ಹತೆಗಳು:-

- ಅರ್ಜಿದಾರರು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು.
- ಅರ್ಜಿದಾರರು ಕಳೆದ 15 ವರ್ಷಗಳಿಂದ ಕರ್ನಾಟಕದಲ್ಲಿ ವಾಸಿಸುತ್ತಿರಬೇಕು.
- ಅರ್ಜಿದಾರರ ವಯಸ್ಸು 18 ರಿಂದ 60 ವರ್ಷಗಳ ಒಳಗಿರಬೇಕು.
- ಕುಟುಂಬದ ವಾರ್ಷಿಕ ಆದಾಯ ರೂ. 22,000 ಮೀರಿರಬಾರದು.
- ಅರ್ಜಿದಾರರು ಸಣ್ಣ/ಅತಿಸಣ್ಣ ಹಿಡುವಳಿದಾರರಾಗಿರಬೇಕು.
- ಅರ್ಜಿದಾರರ ಕುಟುಂಬದ ಸದಸ್ಯರಲ್ಲಿ ಯಾರೊಬ್ಬರೂ ಸರ್ಕಾರಿ ನೌಕರಿಯಲ್ಲಿರಬಾರದು.
- ಅರ್ಜಿದಾರರಾಗಲೀ, ಕುಟುಂಬದ ಸದಸ್ಯರಾಗಲೀ ನಿಗಮದ ಯಾವುದೇ ಯೋಜನೆಯಡಿ ಈ ಹಿಂದೆ ಸೌಲಭ್ಯವನ್ನು ಪಡೆದಿರಬಾರದು. (ಭೂ ಒಡೆತನ ಯೋಜನೆಯಡಿ ಖುಷ್ಕಿ ಜಮೀನು ಪಡೆದ ಫಲಾನುಭವಿಗಳಿಗೆ ಅನ್ವಯಿಸುವುದಿಲ್ಲ.)

- ತೆರೆದ ಬಾವಿ ಸೌಲಭ್ಯ ಪಡೆಯಲು ಕನಿಷ್ಠ 1 ಎಕರೆ 20 ಗುಂಟೆ ಖುಷ್ಕಿ ಜಮೀನು ಹೊಂದಿರಬೇಕು (ಉಡುಪಿ, ಮಂಗಳೂರು, ಕೊಡಗು, ಉತ್ತರಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1.00 ಎಕರೆ ಜಮೀನಿರಬೇಕು)
- ವಿದ್ಯುತ್ ಮಾರ್ಗ ಜಮೀನಿಗೆ ಸಮೀಪದಲ್ಲಿದ್ದರೆ ಆದ್ಯತೆ ಕೊಡಲಾಗುವುದು.

ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು :-

- ಪಾಸ್‌ಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರ -2.
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಪಡಿತರ ಚೀಟಿ
- ಗುರುತಿನ ಚೀಟಿ (ಆಧಾರ್ ಕಾರ್ಡ್/ಚುನಾವಣಾ ಗುರುತಿನ ಚೀಟಿ/ಡೈವಿಂಗ್‌ಲೈಸೆನ್ಸ್/ಪಾನ್‌ಕಾರ್ಡ್/ಭಾವಚಿತ್ರವಿರುವ ಬ್ಯಾಂಕ್ ಪಾಸ್‌ಪುಸ್ತಕ/ಪಾಸ್‌ಪೋರ್ಟ್)
- ಇತ್ತೀಚಿನ ಪಹಣಿ
- ಕೃಷಿ ಪಾಸ್ ಪುಸ್ತಕ ಅಥವಾ ಸಣ್ಣ/ಅತಿ ಸಣ್ಣ ಹಿಡುವಳಿದಾರ ಪ್ರಮಾಣ ಪತ್ರ.
- ಭೂ ನಕ್ಷೆ

ಫಲಾನುಭವಿಗಳ ಆಯ್ಕೆ ವಿಧಾನ ಹಾಗೂ ಯೋಜನೆ ಅನುಷ್ಠಾನದ ವಿವಿಧ ಹಂತಗಳು:-

- ಸ್ವೀಕರಿಸಿದ ಅರ್ಜಿಗಳನ್ನು ವಿಧಾನಸಭಾ ಕ್ಷೇತ್ರವಾರು ಪಟ್ಟಿ ಮಾಡಿ, ಮಾನ್ಯ ಶಾಸಕರ ಅಧ್ಯಕ್ಷತೆಯಲ್ಲಿನ ಆಯ್ಕೆ ಸಮಿತಿಯಲ್ಲಿ ಮಂಡಿಸಲಾಗುವುದು.
- ಆಯ್ಕೆ ಸಮಿತಿಯಿಂದ ಆಯ್ಕೆಯಾದÀ ಬಗ್ಗೆ ಅರ್ಜಿದಾರರಿಗೆ ಅಂಚೆ/ಎಸ್.ಎಮ್.ಎಸ್ ಮೂಲಕ ತಿಳಿಸಲಾಗುವುದು ಅಥವಾ ಅರ್ಜಿದಾರರೇ ನೇರವಾಗಿ ನಿಗಮದ ಅಂತರ್ಜಾಲ ತಾಣದಲ್ಲಿ ಅರ್ಜಿ ಸಂಖ್ಯೆ ದಾಖಲಿಸಿ ತಿಳಿದುಕೊಳ್ಳಬಹುದು.
- ನಿಗಮದ ತಾಲ್ಲೂಕು ಅಭಿವೃದ್ಧಿ ಅಧಿಕಾರಿಗಳು ಆಯ್ಕೆ ಸಮಿತಿ ಮೂಲಕ ಆಯ್ಕೆ ಮಾಡಲ್ಪಟ್ಟ ಅರ್ಜಿದಾರರ ಸ್ಥಳ ಪರಿಶೀಲನೆ ಮಾಡಿ ಅರ್ಹರಿರುವ ಕುರಿತು ಜಿಲ್ಲಾ ಕಛೇರಿಗೆ ವರದಿ ಸಲ್ಲಿಸುವರು.
- ಅರ್ಹರಿರುವ ಫಲಾಫೇಕ್ಷಿಗಳಿಂದ ತಾಲ್ಲೂಕು ಅಭಿವೃದ್ಧಿ ಅಧಿಕಾರಿಗಳು ಆಗತ್ಯವಿರುವ ಜಮೀನಿನ ದಾಖಲಾತಿಗಳನ್ನು ಹಾಗೂ ಸಣ್ಣ/ಅತಿಸಣ್ಣ ರೈತರ ಪ್ರಮಾಣ ಪತ್ರಗಳನ್ನು ಸಂಗ್ರಹಿಸಿ ಜಿಲ್ಲಾ ಕಛೇರಿಗೆ ಸಲ್ಲಿಸುವರು.
- ತಾಲ್ಲೂಕು ಅಭಿವೃದ್ಧಿ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ಅರ್ಹರೆಂದು ವರದಿ ಸಲ್ಲಿಸಿದ ಅರ್ಜಿದಾರರ ಪಟ್ಟಿಯನ್ನು ಉಪನಿರ್ದೇಶಕರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಇವರಿಗೆ ಕಳುಹಿಸಿ ಫಲಾಫೇಕ್ಷಿಗಳ ಜಮೀನಿನಲ್ಲಿ ತೆರೆದ ಬಾವಿ ತೋಡಲು ಜಲಬಿಂದು ಗುರುತಿಸಿ ವರದಿ ಸಲ್ಲಿಸಲು ಕೋರಲಾಗುವುದು.

- ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮೂಲ ಜಲಬಿಂದು ಗುರುತಿಸಿ ಬಂದ ಪ್ರಕರಣಗಳಿಗೆ ನಿಗಮ ನಿಗದಿಪಡಿಸಿದ ಅಳತೆಯ ತೆರೆದ ಬಾವಿಯನ್ನು ತೋಡಲು ನಿಬಂಧನೆ ಹಾಗೂ ಷರತ್ತುಗಳನ್ನು ವಿಧಿಸಿ ಜಿಲ್ಲಾ ಕಛೇರಿಯಿಂದ ಫಲಾಪೇಕ್ಷೆಗೆ ಕಾರ್ಯಾದೇಶ ನೀಡಲಾಗುವುದು.
- ತೆರೆದ ಬಾವಿಯನ್ನು ತೋಡಲು ಮೊದಲನೇ ಕಂತಿನ ಹಣವನ್ನು ಫಲಾನುಭವಿಗೆ ಬಿಡುಗಡೆ ಮಾಡಲಾಗುವುದು. ಬಿಡುಗಡೆ ಮಾಡಿದ ಮೊದಲನೇ ಕಂತಿನ ಹಣ ನಿಗದಿತ ಉದ್ದೇಶಕ್ಕೆ ಬಳಕೆಯಾಗಿರುವ ಕುರಿತು ಸ್ಥಳ ಪರಿಶೀಲನೆ ನಡೆಸಿ ಎರಡನೇ ಕಂತಿನ ಹಣ ಬಿಡುಗಡೆ ಮಾಡಲಾಗುವುದು. ಅದೇ ರೀತಿ ಎರಡನೇ ಕಂತಿನ ಹಣ ನಿಗದಿತ ಉದ್ದೇಶಕ್ಕೆ ಬಳಕೆಯಾಗಿರುವ ಕುರಿತು ಸ್ಥಳ ಪರಿಶೀಲನೆ ನಡೆಸಿ ಮೂರನೇ ಕಂತಿನ ಹಣ ಬಿಡುಗಡೆ ಮಾಡಲಾಗುವುದು. ಪ್ರತಿ ಹಂತದಲ್ಲಿ ತೆರೆದ ಬಾವಿಯ ಪ್ರಗತಿ ಕುರಿತಂತೆ ಡಿಜಿಟಲ್ ಕ್ಯಾಮರದಲ್ಲಿ ಛಾಯೆ ಚಿತ್ರಗಳನ್ನು ತೆಗೆದು ಫಲಾನುಭವಿಯ ಕಡತದಲ್ಲಿ ಜೋಡಿಸಲಾಗುವುದು.
- ತೆರೆದ ಬಾವಿ ನಿರ್ಮಣಗೊಂಡ ಒಂದು ವಾರದೊಳಗಾಗಿ, ತೆರೆದ ಬಾವಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಸಲುವಾಗಿ ಸಂಬಂಧಿಸಿದ ಎಸ್ಕಾಂ ಕಛೇರಿಯಲ್ಲಿ ಫಲಾನುಭವಿಗಳ ಹೆಸರನ್ನು ನೋಂದಣಿ ಮಾಡಿಸಲಾಗುವುದು. ಡೀಸಲ್ ಪಂಪ್ ಸೆಟ್ ಅಳವಡಿಸುವ ಪ್ರಕರಣಗಳಲ್ಲಿ ಎಸ್ಕಾಂ ಕಛೇರಿಯಲ್ಲಿ ವಿದ್ಯುದೀಕರಣಕ್ಕಾಗಿ ನೋಂದಣಿ ಮಾಡಿಸುವ ಪ್ರಮೇಯ ಉದ್ಯವಿಸುವುದಿಲ್ಲ.
- ತೆರೆದ ಬಾವಿ ಘಟಕ ಪೂರ್ಣಗೊಳ್ಳಲು ತಗಲುವ ಒಟ್ಟು ವೆಚ್ಚದ ಕುರಿತು ಲೆಕ್ಕಾಚಾರ ಮಾಡಿ, ಸಹಾಯಧನಕ್ಕಿಂತ ಹೆಚ್ಚು ಖರ್ಚು ಆಗುವಂತಾದರೆ ಹೆಚ್ಚುವರಿ ಮೊತ್ತಕ್ಕೆ ಫಲಾನುಭವಿಯ ಜಮೀನನ್ನು ನಿಗಮಕ್ಕೆ ಆಧಾರ ಮಾಡಿಸಿ ಅವಧಿ ಸಾಲ ಮಂಜೂರು ಮಾಡಲು ಜಿಲ್ಲಾ ವ್ಯವಸ್ಥಾಪಕರು ಅಗತ್ಯ ಕ್ರಮ ಜರುಗಿಸುವರು.
- ಜಿಲ್ಲಾ ಕಛೇರಿಯಿಂದ ಕೇಂದ್ರ ಕಛೇರಿಗೆ ಪಂಪ್‌ಸೆಟ್ ಸರಬರಾಜು ಮಾಡಲು ಪ್ರಸ್ತಾವನೆ ಕಳುಹಿಸಲಾಗುವುದು.
- ಕೇಂದ್ರ ಕಛೇರಿಯಿಂದ ಕಾರ್ಯಾದೇಶ ಪಡೆದ ಪಂಪ್‌ಸೆಟ್ ಸರಬರಾಜುದಾರರು ತೆರೆದ ಬಾವಿಗಳಿಗೆ ಪಂಪ್‌ಸೆಟ್ ಹಾಗೂ ಪೂರಕ ಸಾಮಗ್ರಿಗಳನ್ನು ಸರಬರಾಜು ಮಾಡುವರು. ಇದಕ್ಕೆ ಸಂಬಂಧಿಸಿದಂತೆ ಕಂಪನಿಯವರು ಸಲ್ಲಿಸಿದ ಬಿಲ್ಲುಗಳನ್ನು ಹಾಗೂ ಇನ್ನಿತರ ಪೂರಕ ದಾಖಲಾತಿಗಳನ್ನು ಪರಿಶೀಲಿಸಿ, ಧೃಢೀಕರಿಸಿ ಕೇಂದ್ರ ಕಛೇರಿಗೆ ಹಣ ಪಾವತಿಗೆ ಜಿಲ್ಲಾ ವ್ಯವಸ್ಥಾಪಕರು ಶಿಫಾರಸ್ಸು ಮಾಡುವರು.
- ಕೇಂದ್ರ ಕಛೇರಿಯಿಂದ ನಿಗದಿಪಡಿಸಿದ ಪಂಪ್‌ಸೆಟ್ ಅಳವಡಿಕೆ ಗುತ್ತಿಗೆದಾರರು ತೆರೆದ ಬಾವಿಗಳಿಗೆ ಪಂಪ್‌ಸೆಟ್ ಹಾಗೂ ಪೂರಕ ಸಾಮಗ್ರಿಗಳನ್ನು ಅಳವಡಿಸುವರು. ಇದಕ್ಕೆ ಸಂಬಂಧಿಸಿದಂತೆ ಕಂಪನಿಯವರು ಸಲ್ಲಿಸಿದ ಬಿಲ್ಲುಗಳನ್ನು ಹಾಗೂ ಇನ್ನಿತರ ಪೂರಕ ದಾಖಲಾತಿಗಳನ್ನು ಪರಿಶೀಲಿಸಿ, ಧೃಢೀಕರಿಸಿ ಕೇಂದ್ರ ಕಛೇರಿಗೆ ಹಣ ಪಾವತಿಗೆ ಜಿಲ್ಲಾ ವ್ಯವಸ್ಥಾಪಕರು ಶಿಫಾರಸ್ಸು ಮಾಡುವರು.

- ಎಸ್ಕಾಂ ಅಧಿಕಾರಿಗಳು ತೆರೆದ ಬಾವಿ ಸ್ಥಳ ಪರಿಶೀಲನೆ ಮಾಡಿ ವಿದ್ಯುದ್ದೀಕರಣಕ್ಕೆ ತಗಲುವ ಅಂದಾಜು ಪಟ್ಟಿ ತಯಾರಿಸುವರು. ನಂತರದಲ್ಲಿ ವಿದ್ಯುತ್ ಮಂಜೂರಾತಿ ಪತ್ರವನ್ನು ಫಲಾನುಭವಿ ಹಾಗೂ ನಿಗಮಕ್ಕೆ ಕಳುಹಿಸುವರು.
- ನಿಗಮದಿಂದ ಕನಿಷ್ಠ ವಾರ್ಷಿಕ ರೇವಣಿ ಮೊತ್ತವನ್ನು ಎಸ್ಕಾಂಗೆ ಪಾವತಿಸಿ ಗುತ್ತಿಗೆದಾರರಿಂದ ವೈರಿಂಗ್ ಡಯಾಗ್ರಾಂ ಮತ್ತು ಸಮಾಪನ ವರದಿಗಳನ್ನು ಸಲ್ಲಿಸಲು ಜಿಲ್ಲಾ ವ್ಯವಸ್ಥಾಪಕರು ಕ್ರಮ ವಹಿಸುತ್ತಾರೆ. ನಂತರದಲ್ಲಿ ಎಸ್ಕಾಂನಿಂದ ವಿದ್ಯುತ್ ಮಾರ್ಗ ನಿರ್ಮಿಸಿ ಪಂಪ್‌ಸೆಟ್ ಗೆ ವಿದ್ಯುತ್ ಸಂಪರ್ಕ ಪಡೆದ ಕೂಡಲೇ ಆರ್.ಆರ್. ಸಂಖ್ಯೆಯನ್ನು ಎಸ್ಕಾಂನವರು ನೀಡುತ್ತಾರೆ..
- ಘಟಕ ಪೂರ್ಣಗೊಂಡ ಕುರಿತಂತೆ ಕೇಂದ್ರ ಕಛೇರಿಗೆ ವರದಿಯನ್ನು ಸಲ್ಲಿಸಲಾಗುವುದು.